



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ- ೩ Part- III	ಬೆಂಗಳೂರು, ಗುರುವಾರ, ೨೧, ಜುಲೈ, ೨೦೨೨(ಆಷಾಢ, ೩೦, ಶಕವರ್ಷ, ೧೯೪೪) BENGALURU, THURSDAY, 21, JULY, 2022(ASHADHA, 30, SHAKAVARSHA, 1944)	ನಂ.೪೦೪ No. 404
---------------------	--	-------------------

ನೋಂದಣಿ ಮತ್ತು ಮುದ್ರಾಂಕ ಇಲಾಖೆ
ತಿದ್ದುಪಡಿ/ಹೊಸ ಸೇರ್ಪಡೆಗಳ ಅಧಿಸೂಚನೆ
ಸಂಖ್ಯೆ:ನೋಮು/ಸಿವಿಸಿ/99(ಪಿ)/2021-22, ಬೆಂಗಳೂರು, ದಿನಾಂಕ:21-07-2022

ವಿಷಯ: 2018-19 ನೇ ಸಾಲಿನ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರಪಟ್ಟಿಯ ಅನುಬಂಧ-1 ಕ್ಕೆ ತಿದ್ದುಪಡಿ ಮಾಡುವ ಕುರಿತು.

ಉಲ್ಲೇಖ: 1. ಅಧಿಸೂಚನೆ ಸಂಖ್ಯೆ: ನೋಮು/ಸಿವಿಸಿ/485(ಪಿ)/2017-18, ಬೆಂಗಳೂರು, ದಿನಾಂಕ:05-12-2018

2. ದಿನಾಂಕ:21-06-2022 ರಂದು ನಡೆದ ಸಿವಿಸಿ ಸಭಾ ನಡಾವಳಿ

3. ವಿಶೇಷ ರಾಜ್ಯ ಪತ್ರದ ತಿದ್ದುಪಡಿ/ಹೊಸ ಸೇರ್ಪಡೆಗಳ ಅಧಿಸೂಚನೆ ಸಂಖ್ಯೆ: ನೋಮು/ಸಿವಿಸಿ/99(ಪಿ)/2021-22 ದಿನಾಂಕ:29-06-2022

4. ದಿನಾಂಕ:16-07-2022 ರಂದು ನಡೆದ ಸಿವಿಸಿ ಸಭಾ ನಡಾವಳಿ

1. 2018-19ನೇ ಸಾಲಿಗೆ ಸ್ಥಿರಾಸ್ತಿಗಳ ನೋಂದಣಿಗಾಗಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಪಟ್ಟಿಯ ಅಧಿಸೂಚನೆಯನ್ನು ಜಾರಿ ತರಲು ಈಗಾಗಲೇ ಕರ್ನಾಟಕ ರಾಜ್ಯಪತ್ರ ದಲ್ಲಿ ಪ್ರಕಟಿಸಲಾಗಿದ್ದು, ಸದರಿ ಅಧಿಸೂಚನೆಯಲ್ಲಿನ ಅನುಬಂಧ-1ರಡಿ ವಿಶೇಷ ಸೂಚನೆಗಳು ಎಂದು ನೀಡಲಾಗಿದೆ. ಉಲ್ಲೇಖ (2) ರ ಸಿವಿಸಿ ಸಭೆಯಲ್ಲಿ ಅನುಬಂಧ-1 ರಲ್ಲಿನ ಕೆಲವು ಅಂಶಗಳ ನ್ಯೂನತೆಗಳನ್ನು ತಿದ್ದುಪಡಿ ಮಾಡಿ ಸಾರ್ವಜನಿಕರ ಅವಗಾಹನೆಗಾಗಿ ದಿನಾಂಕ:29-06-2022 ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದ್ದು, ಸದರಿ ರಾಜ್ಯ ಪತ್ರವನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು. ಉಲ್ಲೇಖ(4)ರ ದಿನಾಂಕ: 16-07-2022 ರಂದು ನಡೆದ ಕೇಂದ್ರ ಮೌಲ್ಯಮಾಪನ ಸಮಿತಿಯ ಸಭೆಯಲ್ಲಿ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ/ಸಲಹೆ/ಸೂಚನೆಗಳು ಸ್ವೀಕೃತವಾಗದ ಕಾರಣ ಸಭೆಯಲ್ಲಿ ಸರ್ವಾನುಮತದಿಂದ ಸದರಿ ಪ್ರಾಥಮಿಕ ಅಧಿಸೂಚನೆಯನ್ನು ಅಂತಿಮಗೊಳಿಸಿ, ಅಂತಿಮ ಅಧಿಸೂಚನೆ ಹೊರಡಿಸಲು ತೀರ್ಮಾನಿಸಲಾಗಿದೆ.

2. ಕರ್ನಾಟಕ ಮುದ್ರಾಂಕ ಕಾಯ್ದೆ, 1957ರ ಸೆಕ್ಷನ್ 45-ಬಿ ಮತ್ತು ಕರ್ನಾಟಕ ಮುದ್ರಾಂಕ (ಆಸ್ತಿಯ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿಯ ಪರಿಷ್ಕರಣೆ ಮತ್ತು ಪ್ರಕಟಣೆಗಾಗಿ ಕೇಂದ್ರ ಮೌಲ್ಯ ಮಾಪನ ಸಮಿತಿಯ ರಚನೆ) ಅಧಿನಿಯಮಗಳು, 2003ರ ಅಧಿನಿಯಮ 7(3)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕೇಂದ್ರ ಮೌಲ್ಯ ಮಾಪನ ಸಮಿತಿಯು ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿಯ ದರ ಪಟ್ಟಿಯ ವಿಶೇಷ ಸೂಚನೆಗಳ ಅನುಬಂಧ-1ನ್ನು ಈ ಮೂಲಕ ತಿದ್ದುಪಡಿ ಮಾಡಿ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ. ಸದರಿ ತಿದ್ದುಪಡಿ ಮಾಡಿರುವ ಅಂಶಗಳು ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ವ್ಯಾಪ್ತಿಯ (ಶಿವಾಜಿನಗರ, ಜಯನಗರ, ಬಸವನಗುಡಿ, ರಾಜಾಜಿನಗರ, ಗಾಂಧಿನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ) ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಉಪನೋಂದಣಿ ಕಛೇರಿಗಳ ವ್ಯಾಪ್ತಿಗೆ ಒಳಪಡುವ ಸ್ಥಿರಾಸ್ತಿಗಳು ಮತ್ತು ಕಟ್ಟಡಗಳಿಗೆ ಅನ್ವಯಿಸುತ್ತದೆ. ಈ ಅಧಿಸೂಚನೆಯು 2022-23ನೇ ಸಾಲಿನ ದಿನಾಂಕ: 22-07-2022 ರಿಂದ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ ಎ.ಎನ್. ಭಾರತಿ
ಸದಸ್ಯ ಕಾರ್ಯದರ್ಶಿ
ಕೇಂದ್ರ ಮೌಲ್ಯ ಮಾಪನ ಸಮಿತಿ
ಬೆಂಗಳೂರು.

ಅನುಬಂಧ-1

1. ಮೌಲ್ಯ ಮಾಪನಕ್ಕೆ ಸಂಬಂಧಿಸಿದಂತೆ ಅನ್ವಯಿಸುವ ವಿಶೇಷ ಸೂಚನೆಗಳು:

1. ಅ. ಕೆಳಕಂಡ ಕೃಷಿ ಜಮೀನು ಅಥವಾ ಭೂಪರಿವರ್ತನೆಯಾದ ಅಭಿವೃದ್ಧಿಹೊಂದದ ಸ್ವತ್ತನ್ನು ಪರಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು.
ಪಟ್ಟಣ ಪಂಚಾಯತ್/ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯ “ಒಳಗೆ ಬರುವ ಸ್ಥಿರಾಸ್ತಿಗಳು ಹಾಗೂ ಹೊರಗೆ ಬರುವ ಸ್ಥಿರಾಸ್ತಿಗಳಿಗೆ”
ಸಂಬಂಧಿಸಿದಂತೆ.

(i)	5 ಗುಂಟೆ ವಿಸ್ತೀರ್ಣದ ವರೆಗಿನ ಜಮೀನಿಗೆ (5 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರ ಅಳವಡಿಸತಕ್ಕದ್ದು.
-----	---	---

ನಿವೇಶನ ದರ = ಯಾವ ಉದ್ದೇಶಕ್ಕೆ ಭೂಪರಿವರ್ತನೆ ಆಗಿರುತ್ತದೆಯೋ ಆ ಉದ್ದೇಶದ (ಅಂದರೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯೋಪಯೋಗಿ/ವಸತಿಯೇತರ ಉದ್ದೇಶಗಳು) ಸ್ವತ್ತು/ಜಮೀನುಗಳಿಗೆ ಆಯಾ ಪ್ರದೇಶದ ನಿವೇಶನ ದರವನ್ನು (ವಸತಿಯೇತರ/ವಾಣಿಜ್ಯೋಪಯೋಗಿ/ಸ್ವತ್ತಿನ ದರದೊಂದಿಗೆ) ಅಳವಡಿಸಿಕೊಳ್ಳತಕ್ಕದ್ದು.

ಆ. ಕೆಳಕಂಡ ಭೂಪರಿವರ್ತನೆಯಾದ ಅಭಿವೃದ್ಧಿ ಹೊಂದದ ಸ್ವತ್ತನ್ನು ಪರಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು.

ಸಿವಿಸಿ ನಿಯಮಗಳು 2003 ರ ನಿಯಮ 6(2)(a) ರನ್ವಯ ಈ ಕೆಳಕಂಡಂತೆ ದರ ನಿಗದಿಪಡಿಸಿದೆ. ನಗರಸಭೆ/ ನಗರ ಪಾಲಿಕೆ/ ಮಹಾ ನಗರ ಪಾಲಿಕೆ ವ್ಯಾಪ್ತಿಯ “ಒಳಗೆ ಬರುವ ಸ್ಥಿರಾಸ್ತಿಗಳಿಗೆ” ಸಂಬಂಧಿಸಿದಂತೆ:

(i)	5 ಗುಂಟೆಯಿಂದ ಮೇಲ್ಪಟ್ಟು 7.5 ಗುಂಟೆಯವರೆಗೆ ವಿಸ್ತೀರ್ಣದ ಜಮೀನಿಗೆ	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದಲ್ಲಿ 70% ಅಳವಡಿಸತಕ್ಕದ್ದು.
(ii)	7.5 ಗುಂಟೆಯಿಂದ ಮೇಲ್ಪಟ್ಟು 10 ಗುಂಟೆ ಒಳಗೆ ವಿಸ್ತೀರ್ಣದ ಜಮೀನಿಗೆ	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದಲ್ಲಿ 65% ಅಳವಡಿಸತಕ್ಕದ್ದು.

(iii)	10 ಗುಂಟೆಯಿಂದ ಮೇಲ್ಪಟ್ಟ ವಿಸ್ತೀರ್ಣದ ಜಮೀನಿಗೆ	ಕೈಗಾರಿಕೋಪಯೋಗಿ	65 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
		ವಾಸೋಪಯೋಗಿ	75 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
		ವಾಣಿಜ್ಯೋಪಯೋಗಿ/ ವಸತಿಯೇತರ	80 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)

2. ನಗರಸಭೆ/ನಗರ ಪಾಲಿಕೆ/ ಮಹಾನಗರ ಪಾಲಿಕೆ ವ್ಯಾಪ್ತಿಯ “ಹೊರಗೆ ಬರುವ ಸ್ಥಿರಾಸ್ತಿಗಳಿಗೆ” ಸಂಬಂಧಿಸಿದಂತೆ:

ಕೆಳಕಂಡ ಭೂಪರಿವರ್ತನೆಯಾದ ಅಭಿವೃದ್ಧಿ ಹೊಂದದ ಸ್ವತ್ತನ್ನು ಪರಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು.

(i)	5 ಗುಂಟೆಯಿಂದ ಮೇಲ್ಪಟ್ಟು 10 ಗುಂಟೆ ಒಳಗಿನ ವಿಸ್ತೀರ್ಣದ ಜಮೀನಿಗೆ	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದಲ್ಲಿ 55 % ಅಳವಡಿಸತಕ್ಕದ್ದು.	
(ii)	10 ಗುಂಟೆಯಿಂದ ಮೇಲ್ಪಟ್ಟ ವಿಸ್ತೀರ್ಣದ ಜಮೀನಿಗೆ	ಕೈಗಾರಿಕೋಪಯೋಗಿ	55 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
		ವಾಸೋಪಯೋಗಿ	65 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
		ವಾಣಿಜ್ಯೋಪಯೋಗಿ/ ವಸತಿಯೇತರ	80 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)

*ಅಭಿವೃದ್ಧಿಹೊಂದಿದ ಸ್ವತ್ತುಗಳು ಅಂದರೆ, ಭೂಪರಿವರ್ತನೆಯಾದ ನಂತರ ಸಕ್ಷಮ ಪ್ರಾಧಿಕಾರದಿಂದ ಸ್ವತ್ತಿನ ವಿನ್ಯಾಸನಕ್ಕೆಗೆ ಅನುಮೋದನೆ ಪಡೆಯದೆ ಸ್ವತ್ತಿನ ಒಳಗೆ ಮೂಲಭೂತ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ, ಬಡಾವಣೆಯಲ್ಲಿನ ಸರ್ವ ವೃತ್ತ/ ಆಂತರಿಕ ರಸ್ತೆಗಳು ಇತ್ಯಾದಿ ಅಭಿವೃದ್ಧಿಪಡಿಸದೆ ಇರುವ ಪ್ರದೇಶವಾಗಿರುತ್ತದೆ.

3. ಕರ್ನಾಟಕ ಭೂಸುಧಾರಣೆ ಕಾಯ್ದೆ 1961 ರ ಕಲಂ 109ರ ಅಡಿಯಲ್ಲಿ, ಕೃಷಿಯೇತರ ಚಟುವಟಿಕೆಗಳಿಗೆ ಜಮೀನು ಖರೀದಿಸಲು ಸರ್ಕಾರದಿಂದ ಅನುಮತಿ ನೀಡಲಾದ ಹಂತದಲ್ಲಿ / ಸಂದರ್ಭದಲ್ಲಿ ಮಾತ್ರ ಪೂರ್ಣ ಸರ್ವೆ ನಂ/ಹಿಸ್ಸಾ ಸರ್ವೆ ನಂ/ಭಾಗಶಃ ಸರ್ವೆ ನಂ 10 ಗುಂಟೆಗೆ ಮೇಲ್ಪಟ್ಟ ವಿಸ್ತೀರ್ಣವುಳ್ಳ ಜಮೀನುಗಳಿಗೆ ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ನಿಗದಿಪಡಿಸುವಾಗ ಆಯಾ ಉದ್ದೇಶಕ್ಕೆ ಭೂಪರಿವರ್ತಿತ ಜಮೀನುಗಳ ದರಗಳಂತೆ ಪರಿಗಣಿಸಿ, ಕ್ರಮ ಸಂಖ್ಯೆ 1(ಆ) ಮತ್ತು 2 ರಲ್ಲಿರುವ ದರಗಳನ್ನು ಮಾತ್ರ ವಿಧಿಸಲು ಅವಕಾಶವಿರುತ್ತದೆ. ಇತರೆ ಸಂದರ್ಭಗಳಲ್ಲಿ ಅಂದರೆ, ಸದರಿ ಅನುಮತಿ ನೀಡಿದ ತರುವಾಯದ/ನಂತರದ ವ್ಯವಹಾರಗಳಿಗೆ ನಮೂದಿಸಿರುವ ಸೂಚನೆಗಳು / ಷರತ್ತುಗಳು ಅನ್ವಯವಾಗುತ್ತವೆ.
4. ಮಾರ್ಗಸೂಚಿ ಪಟ್ಟಿಯಲ್ಲಿ ದರ ನಿಗದಿಪಡಿಸದೇ ಇರುವ ಕೃಷಿ(5 ಗುಂಟೆ ವಿಸ್ತೀರ್ಣದ ವರೆಗಿನ ಜಮೀನು ಸೇರಿ)/ಕೃಷಿಯೇತರ ಜಮೀನುಗಳು/ಸ್ವತ್ತುಗಳಿಗೆ ರಾಷ್ಟ್ರೀಯ ಹೆದ್ದಾರಿ/ಬೃಹತ್/ವರ್ತುಲ ರಸ್ತೆಗಳಿಗೆ ಹೊಂದಿಕೊಂಡಿದ್ದಲ್ಲಿ, ಆಯಾ ಪ್ರದೇಶದ ದರಗಳಿಗೆ ಶೇ.50% ರಷ್ಟು, ರಾಜ್ಯ ಹೆದ್ದಾರಿಗಳಿಗೆ ಹೊಂದಿಕೊಂಡಿದ್ದಲ್ಲಿ ಆಯಾ ಪ್ರದೇಶದ ದರಕ್ಕೆ ಶೇ.35% ರಷ್ಟು, ಜಿಲ್ಲಾಮುಖ್ಯ ರಸ್ತೆ ಅಥವಾ 80 ಅಡಿ ಅಗಲದ (ಆರ್ಟೀರಿಯಲ್) ರಸ್ತೆಗೆ ಹೊಂದಿಕೊಂಡಿದ್ದಲ್ಲಿ ಆಯಾ ಪ್ರದೇಶದ ದರಕ್ಕೆ ಶೇ.30% ರಷ್ಟು ಹೆಚ್ಚಿಗೆ ದರ ನಿಗದಿಪಡಿಸುವುದು.
5. ಯಾವುದೇ ಪ್ರದೇಶದಲ್ಲಿರುವ ವಾಣಿಜ್ಯ ಮತ್ತು ವಸತಿಯೇತರ (ಕೈಗಾರಿಕೆಯನ್ನು ಹೊರತುಪಡಿಸಿ) ನಿವೇಶನಗಳಿಗೆ ಆಯಾ ಪ್ರದೇಶಗಳ ವಾಸೋಪಯೋಗಿ ನಿವೇಶನ ದರದ ಮೇಲೆ ಶೇಕಡ 40 ರಷ್ಟು ಹೆಚ್ಚಿಸಿ ದರ ನಿಗದಿಪಡಿಸುವುದು. (ಈಗಾಗಲೇ ವಾಣಿಜ್ಯ /ವಸತಿಯೇತರ ಉದ್ದೇಶಕ್ಕಾಗಿಯೇ ದರ ನಿಗದಿಪಡಿಸುವುದನ್ನು ಹೊರತುಪಡಿಸಿ).
6. ಈಗಾಗಲೇ ಮಾರ್ಗಸೂಚಿಯಲ್ಲಿ ದರ ನಿಗದಿಪಡಿಸದೇ ಇರುವ ವಾಣಿಜ್ಯ/ವಸತಿಯೇತರ ಫ್ಲಾಟ್‌ಗಳಿಗೆ/ಸರ್ವಿಸ್ ಅಪಾರ್ಟ್‌ಮೆಂಟ್‌ಗಳಿಗೆ ವಾಸೋಪಯೋಗಿ ಅಪಾರ್ಟ್‌ಮೆಂಟ್‌/ಫ್ಲಾಟ್‌ಗಳ ದರದ ಶೇ.30% ರಷ್ಟು ಹಾಗೂ ವಾಣಿಜ್ಯ (ಮಾಲ್ / ಮಲ್ಟಿಪ್ಲೆಕ್ಸ್) ಗೆ ಶೇ. 40 ರಷ್ಟು ಹೆಚ್ಚಿಗೆ ದರ ನಿಗದಿಪಡಿಸುವುದು. (ಸ್ಥಳೀಯ ಸಂಸ್ಥೆ/ಪ್ರಾಧಿಕಾರ ಅನುಮೋದಿಸಿದ ನಕ್ಷೆಯಂತೆ).
7. ಮೂಲ ನಿವೇಶನಗಳಿಗೆ ಅಥವಾ ಯಾವುದೇ ಎರಡು ಕಡೆ ರಸ್ತೆ ಅಥವಾ ಉದ್ಯಾನವನದ ಅಭಿಮುಖ ನಿವೇಶನಗಳಿಗೆ ಆಯಾ ಪ್ರದೇಶದ ನಿವೇಶನದ ದರಗಳ ಶೇ.10% ರಷ್ಟು ಹೆಚ್ಚಿಗೆ ದರ ನಿಗದಿಪಡಿಸುವುದು.
8. ಈಗಾಗಲೇ ಮಾರ್ಗಸೂಚಿಯಲ್ಲಿ ಕೈಗಾರಿಕೋಪಯೋಗಿ ಎಂದು ಸ್ಪಷ್ಟಪಡಿಸಿರುವ ಪ್ರದೇಶಗಳಿಗೆ ನಿಗದಿಪಡಿಸಿರುವ ನಿವೇಶನದ ದರವನ್ನು ಅನುಸರಿಸತಕ್ಕದ್ದು. ಈ ಪ್ರದೇಶಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಪ್ರದೇಶಗಳಲ್ಲಿ ಇರುವ ಕೈಗಾರಿಕೋಪಯೋಗಿ ನಿವೇಶನಗಳಿಗೆ ವಾಸೋಪಯೋಗಿ ನಿವೇಶನ ದರ ನಿಗದಿಪಡಿಸುವುದು.
9. ವಿಲ್ಲಾಮೆಂಟ್ ಮತ್ತು ಅಪಾರ್ಟ್‌ಮೆಂಟ್‌ಗಳ ಅಥವಾ ಯಾವುದೇ ದಸ್ತಾವೇಜಿನಲ್ಲಿ ಸೂಪರ್ ಬಿಲ್ಡಿಂಗ್ ಎರಿಯಾ ದರಗಳನ್ನು ಅನ್ವಯಿಸುವಲ್ಲಿ ಓಪನ್ ಟೆರೇಸ್‌ಗೆ/ ಗಾರ್ಡನ್ ಎರಿಯಾಗೆ/ ಎಕ್ಸ್‌ಕ್ಯೂಸಿವ್ ಯೂಸೇಜ್ ಎರಿಯಾಗಳಿಗೆ ಶೇ.33.33% ರಷ್ಟು ಸೂಪರ್ ಬಿಲ್ಡಿಂಗ್ ಎರಿಯಾ ದರಗಳನ್ನು ನಿಗದಿಪಡಿಸುವುದು.
10. ಅನುಬಂಧ-3 ರಲ್ಲಿಯ ಅಪಾರ್ಟ್‌ಮೆಂಟ್‌/ಫ್ಲಾಟ್ ದರಗಳು ಸೂಪರ್‌ಬಿಲ್ಡಿಂಗ್ ಎರಿಯಾದ ಪ್ರಾಥಮಿಕ ದರಗಳಾಗಿರುತ್ತವೆ (only basic rate); ಅಪಾರ್ಟ್‌ಮೆಂಟ್‌ನ ಒಟ್ಟು ಮೌಲ್ಯ = ಸೂಪರ್‌ಬಿಲ್ಡಿಂಗ್ ಎರಿಯಾದ ಪ್ರಾಥಮಿಕ ದರದ ಮೌಲ್ಯ (only basic rate) + ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ + ಹೆಚ್ಚುವರಿ ಅಂತಸ್ತಿನ ಮೌಲ್ಯ. ಅನುಬಂಧ-2 ರಲ್ಲಿಯ ಅಪಾರ್ಟ್‌ಮೆಂಟ್ ದರಗಳಿಗೆ ಹೆಚ್ಚುವರಿ ಅಂತಸ್ತಿನ ಮೌಲ್ಯ ಮಾತ್ರ ಅಳವಡಿಸಬೇಕು.
11. ಅನುಬಂಧ-2 ರಲ್ಲಿಯ ವಿಲ್ಲಾ /ರೋ ಹೌಸ್‌ಗಳ ದರಗಳು ವಿಲ್ಲಾ / ರೋ ಹೌಸ್‌ಗಳ ನಿವೇಶನದ ದರಗಳಾಗಿದ್ದು, ವಿಲ್ಲಾ / ರೋ ಹೌಸ್ ಒಟ್ಟು ಮೌಲ್ಯ = ವಿಲ್ಲಾ / ರೋ ಹೌಸ್‌ಗಳ ನಿವೇಶನ ದರದ ಮೌಲ್ಯ+ವಿಲ್ಲಾ / ರೋ ಹೌಸ್ ಕಟ್ಟಡದ ಮೌಲ್ಯ + ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ. ಹೊಸ ದರಗಳನ್ನು ನಿಗದಿಪಡಿಸುವಲ್ಲಿ ಈ ಅಂಶಗಳನ್ನು ಪರಿಗಣಿಸಬೇಕು.
12. ನೋಂದಣಿ ಪೂರ್ವದಲ್ಲಿ ಹೊಸ ಬಡಾವಣೆ, ಬಹು ಮಹಡಿ ಕಟ್ಟಡ, ಅಪಾರ್ಟ್‌ಮೆಂಟ್/ ವಿಲ್ಲಾ, ರೋ ಹೌಸ್‌ಗಳು/ ವಿಲ್ಲಾಮೆಂಟ್ / ಹೈ ಬ್ರಿಡ್/ ಇತರೆಗಳಿಗೆ ಅನುಬಂಧ 3 ರಲ್ಲಿಯ ಪ್ರಸ್ತಾವನೆಗಳನ್ನು ಹೊರತುಪಡಿಸಿ, ಉಳಿದ ಯಾವುದೇ ರೀತಿಯ ಯೋಜನೆಗಳು ಬಂದಲ್ಲಿ ಕೇಂದ್ರ ಮೌಲ್ಯಮಾಪನ ಸಮಿತಿಯಿಂದ ದರಗಳನ್ನು ನಿಗದಿಪಡಿಸಿಕೊಳ್ಳತಕ್ಕದ್ದು.

13. ಸ್ಥಳೀಯ ಸಂಸ್ಥೆಗಳು ಉನ್ನತೀಕರಣಗೊಂಡಲ್ಲಿ/ ಮೇಲ್ದರ್ಜೆಗೊಂಡ ದಿನಾಂಕದಿಂದ ಸಂಬಂಧಿಸಿದ ದರಗಳನ್ನು ಅಳವಡಿಸಬೇಕು. (ಉದಾ: ನಗರ ಸಭೆಯು ಮಹಾನಗರ ಪಾಲಿಕೆಯಾದಾಗ/ ಪಟ್ಟಣ ಪುರಸಭೆಗಳು ನಗರ ಸಭೆಯಾದಾಗ/ ಪಂಚಾಯಿತಿ ಪಟ್ಟಣ ಪಂಚಾಯಿತಿಯಾಗಿ ಉನ್ನತೀಕರಣಗೊಂಡಲ್ಲಿ/ ಮೇಲ್ದರ್ಜೆಗೊಂಡಾಗ ಸಂಬಂಧಿಸಿದ ಪಟ್ಟಣ ಪಂಚಾಯಿತಿ/ ಪುರಸಭೆ/ ನಗರ ಸಭೆ / ಮಹಾನಗರ ಪಾಲಿಕೆಯ ಕಟ್ಟಡ ದರಗಳನ್ನು ಅಳವಡಿಸಬೇಕು).
14. ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿನ ದರಗಳು ಜಾರಿಗೆ ಬಂದ ದಿನಾಂಕದಿಂದ ನಂತರ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳಿಗೂ ಪ್ರಕಟಣೆಗೊಂಡ ಪಟ್ಟಿಯಲ್ಲಿನ ಮೌಲ್ಯದಂತೆಯೇ ದರವನ್ನು ಪರಿಗಣಿಸತಕ್ಕದ್ದಾಗಿರುತ್ತದೆ. ಪ್ರಕಟಣೆಗೊಂಡ ದಿನಾಂಕದಿಂದ ಹಿಂದೆ ಬರೆಯಲಾದ ಪತ್ರಗಳೂ ಸಹ ಈ ಪಟ್ಟಿಯಲ್ಲಿನ ದರಗಳಂತೆ ಮೌಲ್ಯವನ್ನು ನಿರ್ಧರಿಸತಕ್ಕದ್ದಾಗಿರುತ್ತದೆ. ತಪ್ಪಿದ್ದಲ್ಲಿ ಕರ್ನಾಟಕ ಮುದ್ರಾಂಕ ಕಾಯ್ದೆ 1957 ರ ಕಲಂ 45(ಎ)(1) ರ ಅಡಿಯಲ್ಲಿ ಕ್ರಮ ಜರುಗಿಸತಕ್ಕದ್ದು.
15. 1 ಚದರ ಮೀಟರ್=10.764 ಚದರ ಅಡಿಗಳು ಶುಲ್ಕ ಲೆಕ್ಕ ಹಾಕಲು ಉಪಯೋಗಿಸಬೇಕು.

16. Super built-up area in square meter=1.25XCarpet area in square meter

ಉದಾ:- ಒಂದು ಪ್ಲಾಟ್‌ನಲ್ಲಿ 120 ಚ.ಮೀ. ಕಾರ್ಪೆಟ್ ವರಿಯಾ ಇದ್ದಲ್ಲಿ

ಸೂಪರ್ ಬಿಲ್ಡ್‌ಪ್ ವರಿಯಾ ಚ.ಮೀ.=1.25X120=150 ಚ.ಮೀ. ಸೂಪರ್ ಬಿಲ್ಡ್‌ಪ್ ವರಿಯಾ

ದರಪಟ್ಟಿಯಲ್ಲಿರುವ ಅಪಾರ್ಟ್‌ಮೆಂಟ್‌ನ ಪ್ಲಾಟ್‌ನ ಸೂಪರ್ ಬಿಲ್ಡ್‌ಪ್ ವರಿಯಾ ಪ್ರತಿ ಚದರ ಮೀಟರ್ ದರ ರೂ.25,000/-

ಪ್ಲಾಟ್‌ನ ಒಟ್ಟು ಮೌಲ್ಯ= ರೂ.150 X25,000/- =ರೂ.37,50,000/-

“ಅಥವಾ”

ಪ್ಲಾಟ್‌ನ ಒಟ್ಟು ಮೌಲ್ಯ= (1.25 X 120) X 25,000

= ರೂ.37,50,000/-

ಅಧ್ಯಕ್ಷರು, ಕೇಂದ್ರ ಮೌಲ್ಯಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ ಎ.ಎನ್ ಭಾರತಿ
ಸದಸ್ಯ ಕಾರ್ಯದರ್ಶಿಗಳು
ಕೇಂದ್ರ ಮೌಲ್ಯಮಾಪನ ಸಮಿತಿ
ಬೆಂಗಳೂರು.